

॥ ರಮೇಶಸ್ತುತಿಃ ॥

ಪ್ರಾತಃ ಸ್ಮರಾಮಿ ವರಕುಂಡಲಶೋಭಿಗಂಡಂ
ಶೀತಾಂಶುಮಂಡಲಮುಖಂ ಸಿತವಾರಿಜಾಕ್ಷಮ್ |
ಆತಾಮ್ರಕಮ್ರಮುದಿತಾಧರಬಿಂಬಜ್ಯಂಭಿ
ಧ್ಯಾತ್ಯಪ್ರಹರ್ಷಕರಹಾಸರಸಂ ರಮೇಶಮ್ || ೧ ||

ಪ್ರಾತರ್ಭಜಾಮಿ ಶುಭಕೌಸ್ತುಭಕಂಬುಕಂಠಂ
ಸ್ಥಿತಾತ್ಮವಕ್ಷಸಿ ವಿರಾಜಿತಭೂರಿಹಾರಮ್ |
ಭೀತಸ್ವಭಕ್ತಭಯಭಂಜನಪಾಣಿಪದ್ಮಂ
ಶಾತೋದರಾರ್ಪಿತಜಗದ್ಭರಮಬ್ಜನಾಭಮ್ || ೨ ||

ಪ್ರಾತರ್ನಮಾಮಿ ಶುಭಕಿಂಕಿಣಿಮೇಖಿಲಾಂಗಂ
ಪೀತಾಂಬರಂ ಕರಿಕರೋರುಮುದಾರಜಾನುಮ್ |
ಖ್ಯಾತಾಂಘ್ರಿಯುಗ್ಮರುಚಿರಂ ಜಿತಕಂಜಜಾತ-
ವಾತಾದಿದೇವವರಮೌಲಿಮಣಿಂ ಮುಕುಂದಮ್ || ೩ ||

ವಾದಿರಾಜಯತಿಪ್ರೋಕ್ತಂ ಶ್ಲೋಕತ್ರಯಮಿದಂ ಶುಭಮ್ |
ಪ್ರಾತಃಕಾಲೇ ಪಠನ್ ಮತನ್ಯಃ ಸರ್ವಪಾಪೈಃ ಪ್ರಮುಚ್ಯತೇ || ೪ ||

॥ ಇತಿ ಶ್ರೀವಾದಿರಾಜತೀರ್ಥಶ್ರೀಚರಣಕೃತಾ ರಮೇಶಸ್ತುತಿಃ ॥